



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಬಿಬಿಎಸ್ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಶುಕ್ರವಾರ, ೨೦, ಜೂನ್, ೨೦೨೫(ಜ್ಯೇಷ್ಠ , ೩೦ ಶಕವರ್ಷ, ೧೯೪೭) BENGALURU, FRIDAY, 20, JUNE , 2025(JYAISTHA , 30, SHAKAVARSHA, 1947)	ನಂ.೩೬೯ No. 369
-----------------------	--	-------------------

GOVERNMENT OF KARNATAKA

NO: RD 159 GRC 2025

**Karnataka Government Secretariat,
M. S. Building
Bengaluru, Dated: 20.06.2025**

NOTIFICATION

Whereas, upon report of the Investigation agency Central Bureau of Investigation (CBI) after due investigation of the complaint of depositors, it has come to the notice of the Government by Special Officer and Competent Authority IMA, that the M/s I Monetary Advisory (IMA) and its group entities are involved in fraudulent transactions by clandestinely and illegally collecting deposits or money from the general public and thereafter have failed to return the same either after maturity or on demand made by the depositors or complainants with promised interest and other assured benefits and hereby failed to render the services promised to them.

And whereas, it has further come to the notice of the Government that M/s I Monetary Advisory (IMA) and its group entities and people associating with them have been acquiring lands, movable and immovable properties, cash and others from and out of the deposits or money so collected, from the depositors or complainants and thereby deviating from the intended purposes of accepting the deposits or money.

And whereas, the Government has reason to believe that the actions of the M/s I Monetary Advisory (IMA) and its group entities and people associating with them are acting in and detrimental to the interest of the depositors or complainants whose intention was to defraud the innocent depositors, and it has become necessary to protect the interest of the depositors of the M/s I Monetary Advisory (IMA) and its group entities.

And whereas, the Government has reason to believe that the actions of the M/s I Monetary Advisory (IMA) and its group entities and people associating with them are acting in and detrimental to the interest of the depositors or complainants whose intention was to defraud the innocent depositors, and it has become necessary to protect the interest of the depositors of the M/s I Monetary Advisory (IMA) and its group entities.

And whereas, now the Government after considering the report of the Special Officer and Competent Authority IMA and other fraudulent KPID Cases and satisfying itself about the urgent need to protect the interest of the depositors and in exercise of the powers conferred by sub-section (2) of Section 3 of the Karnataka Protection of Interest of Depositors in Financial Establishment Act, 2004 (Karnataka Act 30 of 2005) hereby makes the following order, namely:

“ORDER”

Now therefore, in exercise of the powers conferred by sub-section (2) of Section 3 of the Karnataka Protection of Interest of Depositors in Financial Establishment Act, 2004 (Karnataka Act 30 of 2005), the Government under the circumstances stated above having satisfied that in order to protect the interest of depositors it is necessary

to attach the movable and immovable properties believed to belong to M/s I Monetary Advisory (IMA) and its group entities.

Therefore, the Government hereby attaches the movable properties as specified in Annexure to this order believed to have been acquired by the M/s I Monetary Advisory (IMA) and its group entities either in its own name or in the name of any other person from and out of the deposits collected by the M/s I Monetary Advisory (IMA) and its group entities and where it transpires that such money or such other properties of the said financial establishment, or the personal assets of the promoters, partners, directors, managers or members or any other person of the said financial establishment is not sufficient for the repayment of the deposits or interest or such other assured benefits to the depositors.

Note: All the aforesaid movable properties, from the date of publication of this order in the Official Gazette, shall forthwith vest with the Competent Authority, who has been appointed by the Government, pending further orders from the Special Court.

**By Order and in the name of the
Governor of Karnataka**

**(Anwar Basha)
Deputy Secretary to Government,
Revenue Department
(Services-1, SSLR & Special Cell)**

ANNEXURE

Details of Fixed Deposits in the name of Mariam Fathima (Minor) D/o Mohammed Mansoor Khan and Mohammed Mansoor Khan, Managing Director and Chief Promoter of the I Monetary Advisory and its Group Entities

Sl. No.	Account Holder Name	Customer ID	Bank Name and Branch	IFSC Code	FD Account Number	Principal Balance	Start Date	Remarks
1	Mohammed Mansoor Khan	34270808	HDFC Bank, Wilson Garden Branch, Bengaluru	HDFC0001748	50300159759701	2977016.84	06-09-2024	FD in the name of Mohammed Mansoor Khan, Managing Director and Chief Promoter of the FE
2	Mariam Fathima U/G Mohammed Mansoor Khan	39000064	HDFC Bank, Wilson Garden Branch, Bengaluru	HDFC0001748	17484830000586	61162.15	01-01-2025	FD in the name of Mariam Fathima (Minor), D/o Mohammed Mansoor Khan, Managing Director and Chief Promoter of the FE
3	Mariam Fathima U/G Mohammed Mansoor Khan	39000064	HDFC Bank, Wilson Garden Branch, Bengaluru	HDFC0001748	50300026165849	51627.90	10-01-2025	FD in the name of Mariam Fathima (Minor), D/o Mohammed Mansoor Khan, Managing Director and Chief Promoter of the FE
4	Mariam Fathima U/G Mohammed Mansoor Khan	39000064	HDFC Bank, Wilson Garden Branch, Bengaluru	HDFC0001748	50300031010738	25000.00	06-02-2025	FD in the name of Mariam Fathima (Minor), D/o Mohammed Mansoor Khan, Managing Director and Chief Promoter of the FE

5	Mariam Fathima U/G Mohammed Mansoor Khan	39000064	HDFC Bank, Wilson Garden Branch, Bengaluru	HDFC0001748	50300038220415	507318.90	18-04-2025	FD in the name of Mariam Fathima (Minor), D/o Mohammed Mansoor Khan, Managing Director and Chief Promoter of the FE
---	--	----------	---	-------------	----------------	-----------	------------	--

No. E-RD 159 GRC 2025

(Anwar Basha)
Deputy Secretary to Government,
Revenue Department
(Services-1, SSLR & Special Cell)

ಕರ್ನಾಟಕ ಸರ್ಕಾರ

ಸಂಖ್ಯೆ: ಆರ್‌ಡಿ 159 ಜಿಆರ್‌ಸಿ 2025

ಕರ್ನಾಟಕ ಸರ್ಕಾರದ ಸಚಿವಾಲಯ
ಬಹುಮಹಡಿ ಕಟ್ಟಡ,
ಬೆಂಗಳೂರು, ದಿನಾಂಕ: 20.06.2025

ಅಧಿಸೂಚನೆ

ಕೇಂದ್ರ ತನಿಖಾ ಬ್ಯೂರೋ (ಸಿಬಿಐ) ಠೇವಣಿದಾರರ ದೂರಿನ ಬಗ್ಗೆ ಸೂಕ್ತ ತನಿಖೆ ಕೈಗೊಂಡು ಸಲ್ಲಿಸಿದ ತನಿಖಾ ವರದಿಯನ್ನಾಧರಿಸಿ ಮೆ|| ಐ ಮಾನಿಟರಿ ಅಡ್ವೈಸರಿ (ಐಎಂಎ) ಹಾಗೂ ಅದರ ಸಮೂಹ ಸಂಸ್ಥೆಗಳು ಠೇವಣಿದಾರರಿಂದ ಗುಟ್ಟಾಗಿ ಹಾಗೂ ಕಾನೂನುಬಾಹಿರವಾಗಿ ಠೇವಣಿಗಳನ್ನು ಅಥವಾ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುವ ಮೋಸದ ವ್ಯವಹಾರಗಳಲ್ಲಿ ತೊಡಗಿರುವುದು ಹಾಗೂ ಆ ತರುವಾಯ ಅವಧಿ ಮುಗಿದ ಮೇಲೆ ಅಥವಾ ಠೇವಣಿದಾರರು ಅಥವಾ ಫರ್ಯಾದುದಾರರು ಸಲ್ಲಿಸಿದ ಬೇಡಿಕೆ ಮೇಲಾಗಲಿ ಆಶ್ವಾಸನೆ ನೀಡಿದ ಬಡ್ಡಿ ಹಾಗೂ ಇತರೆ ಖಾತರಿ ಪ್ರಯೋಜನಗಳನ್ನು ನೀಡಲು ವಿಫಲವಾಗಿರುವುದು ಹಾಗೂ ಅವರಿಗೆ ಆಶ್ವಾಸನೆ ನೀಡಿದ ಸೇವೆಗಳನ್ನು ಒದಗಿಸಲು ವಿಫಲವಾಗಿರುವುದು ವಿಶೇಷ ಅಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ ಐಎಂಎ ಮೂಲಕ ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಮೆ|| ಐ ಮಾನಿಟರಿ ಅಡ್ವೈಸರಿ (ಐಎಂಎ) ಹಾಗೂ ಅದರ ಸಮೂಹ ಸಂಸ್ಥೆಗಳು ಹಾಗೂ ಅವರ ಸಹವರ್ತಿ ಜನರು ಠೇವಣಿದಾರರಿಂದ ಅಥವಾ ಫಿರ್ಯಾದುದಾರರಿಂದ ಸಂಗ್ರಹಿಸಲಾದ ಹಣದಿಂದ ಜಮೀನು, ಚರ ಹಾಗೂ ಸ್ಥಿರಾಸ್ತಿಗಳನ್ನು, ನಗದು ಹಾಗೂ ಇತರೆ ವಸ್ತುವನ್ನು ಅರ್ಜಿಸಿರುವುದು ಹಾಗೂ ಆ ಮೂಲಕ ಠೇವಣಿ ಹಾಗೂ ಹಣವನ್ನು ಪಡೆದಿರುವ ಉದ್ದೇಶಿತ ಉದ್ದೇಶಗಳಿಗೆ ಬಳಸದೆ ಬೇರೆ ಕಡೆ ವರ್ಗಾಯಿಸಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ.

ಮೆ|| ಐ ಮಾನಿಟರಿ ಅಡ್ವೈಸರಿ (ಐಎಂಎ) ಹಾಗೂ ಅದರ ಸಮೂಹ ಸಂಸ್ಥೆಗಳ ಹಾಗೂ ಅವುಗಳ ಸಹವರ್ತಿ ಜನರ ಕೃತ್ಯಗಳು ಮುಗ್ಧ ಜನರಿಗೆ ವಂಚಿಸುವ ಉದ್ದೇಶದಿಂದ ಠೇವಣಿದಾರರ ಅಥವಾ ಫಿರ್ಯಾದುದಾರರ ಹಿತಾಸಕ್ತಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ನಂಬಲು ಸರ್ಕಾರವು ಕಾರಣಗಳನ್ನು ಹೊಂದಿದ್ದು, ಮೆ|| ಐ ಮಾನಿಟರಿ ಅಡ್ವೈಸರಿ (ಐಎಂಎ) ಹಾಗೂ ಅದರ ಸಮೂಹ ಸಂಸ್ಥೆಗಳಲ್ಲಿನ ಠೇವಣಿದಾರರ ಹಿತಾಸಕ್ತಿಯನ್ನು ಸಂರಕ್ಷಿಸುವುದು ಅಗತ್ಯವಾಗಿರುತ್ತದೆ.

ಆದ್ದರಿಂದ, ಸರ್ಕಾರವು ವಿಶೇಷಾಧಿಕಾರಿಗಳು ಹಾಗೂ ಸಕ್ಷಮ ಪ್ರಾಧಿಕಾರದ ಐ.ಎಂ.ಎ ಮತ್ತು ಇತರೆ ಕೆ.ಪಿ.ಐ.ಡಿ ಪ್ರಕರಣಗಳು, ಇವರ ವರದಿಯನ್ನು ಪರಿಗಣಿಸಿದ ತರುವಾಯ ಹಾಗೂ ಠೇವಣಿದಾರರ ಹಿತಾಸಕ್ತಿಯನ್ನು ಸಂರಕ್ಷಿಸುವುದು ತುರ್ತು ಅಗತ್ಯವಿದೆ ಎಂದು ಸ್ವಯಂ ಮನವರಿಕೆ ಮಾಡಿಕೊಂಡು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಅಧಿನಿಯಮ, 2004(2005ರ ಕರ್ನಾಟಕ ಅಧಿನಿಯಮ, 30)ರ 3ನೇ ಪ್ರಕರಣದ (2)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಮೂಲಕ ಈ ಕೆಳಕಂಡಂತೆ ಆದೇಶವನ್ನು ಮಾಡುತ್ತದೆ, ಎಂದರೆ:

“ಆದೇಶ”

ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ಅಧಿನಿಯಮ, 2004 (2005ರ ಕರ್ನಾಟಕ ಅಧಿನಿಯಮ, 30)ರ 3ನೇ ಪ್ರಕರಣದ (2)ನೇ ಉಪ-ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಸರ್ಕಾರವು ಈ ಮೇಲೆ ನಿರೂಪಿಸಲಾದ ಸನ್ನಿವೇಶಗಳ ಹಿನ್ನೆಲೆಯಲ್ಲಿ ಠೇವಣಿದಾರರ ಹಿತಾಸಕ್ತಿಯನ್ನು ಸಂರಕ್ಷಿಸುವ ಸಲುವಾಗಿ ಮೆ|| ಐ ಮಾನಿಟರಿ ಅಡ್ವೈಸರಿ (ಐಎಂಎ) ಹಾಗೂ ಅದರ ಸಮೂಹ ಸಂಸ್ಥೆಗಳಿಗೆ ಸೇರಿದೆ ಎನ್ನಲಾದ ಸ್ಥಿರ ಮತ್ತು ಚರಾಸ್ತಿಗಳನ್ನು ಜಪ್ತಿ ಮಾಡುವುದು ಅವಶ್ಯಕವಾಗಿದೆ ಎಂದು ಮನಗಂಡಿರುವುದರಿಂದ, ಸದರಿ ಹಣಕಾಸು ಸಂಸ್ಥೆಯ ಅಂಥ ಹಣ ಅಥವಾ ಅಂಥ ಇತರೆ ಸ್ವತ್ತುಗಳು ಅಥವಾ ಸಂಸ್ಥೆಯ ಪ್ರವರ್ತಕರ, ಪಾಲುದಾರರ, ನಿರ್ದೇಶಕರ, ವ್ಯವಸ್ಥಾಪಕರ ಅಥವಾ ಸದಸ್ಯರ ಅಥವಾ ಯಾರೇ ಇತರೆ ವ್ಯಕ್ತಿಯ ವೈಯಕ್ತಿಕ ಆಸ್ತಿಗಳು ಠೇವಣಿಗಳನ್ನು, ಬಡ್ಡಿ ಅಥವಾ ಇತರೆ ಖಾತ್ರಿ ಪ್ರಯೋಜನಗಳನ್ನು ಠೇವಣಿದಾರರಿಗೆ ಮರುಸಂದಾಯ ಮಾಡುವುದಕ್ಕೆ

ಸಂಬಂಧಿಸಿದಂತೆ ಪರ್ಯಾಪ್ತವಾಗಿಲ್ಲವೆಂದು ಗೊತ್ತಾದಲ್ಲಿ ಮೆ|| ಐ ಮಾನಿಟರಿ ಅಡ್ವೈಸರಿ (ಐಎಂಎ) ಹಾಗೂ ಅದರ ಸಮೂಹ ಸಂಸ್ಥೆಗಳು ಸಂಗ್ರಹಿಸಲಾದ ರೇವಣಿಗಳಿಂದ ತನ್ನ ಹೆಸರಿನಲ್ಲಾಗಲಿ ಅಥವಾ ಯಾರೇ ಇತರ ವ್ಯಕ್ತಿಗಳ ಹೆಸರಿನಲ್ಲಿ ಆರ್ಜಿಸಿದೆ ಎನ್ನಲಾದ ಈ ಆದೇಶದ ಅನುಬಂಧದಲ್ಲಿ ನಿರ್ದಿಷ್ಟಪಡಿಸಲಾದ ಎಲ್ಲಾ ಚರಾಸ್ತಿಗಳನ್ನು ಸರ್ಕಾರವು ಈ ಮೂಲಕ ಜಪ್ತಿ ಮಾಡಿಕೊಳ್ಳುತ್ತದೆ.

ಟಿಪ್ಪಣಿ: ವಿಶೇಷ ನ್ಯಾಯಾಲಯದ ಮುಂದಿನ ಆದೇಶದವರೆಗೆ ಬಾಕಿ ಇರಿಸಿ, ಮೇಲೆ ಹೇಳಿದ ಎಲ್ಲಾ ಚರಾಸ್ತಿಗಳನ್ನು ಅಧಿಕೃತ ರಾಜ್ಯಪತ್ರದಲ್ಲಿ ಈ ಆದೇಶವು ಪ್ರಕಟಣೆಗೊಂಡ ದಿನಾಂಕದಿಂದ ಸರ್ಕಾರವು ನೇಮಕ ಮಾಡಿರುವ ಸಕ್ಷಮ ಪ್ರಾಧಿಕಾರದಲ್ಲಿ ಕೂಡಲೇ ನಿಯುತವಾಗತಕ್ಕದ್ದು.

ಸಂಖ್ಯೆ: ಇಕಂಇ 159 ಜಿಆರ್‌ಸಿ 2025

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಅನ್ವರ್ ಬಾಷ)

ಸರ್ಕಾರದ ಉಪ ಕಾರ್ಯದರ್ಶಿ,

ಕಂದಾಯ ಇಲಾಖೆ

(ಸೇವೆಗಳು-1, ಭೂಮಾಪನ & ವಿಶೇಷ ಕೋಶ)

ಅನುಬಂಧ

ಐ.ಎಂ.ಎ ಮತ್ತು ಅದರ ಅಂಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಪ್ರವರ್ತಕರಾದ ಶ್ರೀ ಮೊಹಮ್ಮದ್ ಮನ್ಸೂರ್ ಖಾನ್ ಮತ್ತು ಅವರ ಮಗಳಾದ ಮರಿಯಂ ಫಾತಿಮ (ಮೈನರ್) ರವರುಗಳ ಹೆಸರಿನಲ್ಲಿರುವ ಸ್ಥಿರ ರೇವಣಿಗಳ ವಿವರ

ಕ್ರ.ಸಂ.	ಖಾತೆದಾರರ ಹೆಸರು	ಖಾತೆದಾರರ ಐ.ಡಿ	ಬ್ಯಾಂಕಿನ ಹೆಸರು ಮತ್ತು ಶಾಖೆ	ಐಎಫ್‌ಎಸ್‌ಸಿ ಸಂಖ್ಯೆ	ಎಫ್.ಡಿ ಖಾತೆ ಸಂಖ್ಯೆ	ಹೂಡಿಕೆ ಹಣ	ಪ್ರಾರಂಭ ದಿನಾಂಕ	ಷರಾ
1	ಮೊಹಮ್ಮದ್ ಮನ್ಸೂರ್ ಖಾನ್	34270808	ಹೆಚ್.ಡಿ.ಎಫ್.ಸಿ ಬ್ಯಾಂಕ್ , ವಿಲ್ಸನ್ ಗಾರ್ಡನ್ ಶಾಖೆ, ಬೆಂಗಳೂರು	HDFC0001748	50300159759701	2977016.84	06-09-2024	ಸದರಿ ಖಾತೆಯು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಪ್ರವರ್ತಕರಾದ ಶ್ರೀ ಮೊಹಮ್ಮದ್ ಮನ್ಸೂರ್ ಖಾನ್ ರವರ ಹೆಸರಿನಲ್ಲಿರುತ್ತದೆ
2	ಮರಿಯಂ ಫಾತಿಮ (ಮೈನರ್) ಬಿನ್ ಮೊಹಮ್ಮದ್ ಮನ್ಸೂರ್ ಖಾನ್	39000064	ಹೆಚ್.ಡಿ.ಎಫ್.ಸಿ ಬ್ಯಾಂಕ್ , ವಿಲ್ಸನ್ ಗಾರ್ಡನ್ ಶಾಖೆ, ಬೆಂಗಳೂರು	HDFC0001748	17484830000586	61162.15	01-01-2025	ಸದರಿ ಖಾತೆಯು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಪ್ರವರ್ತಕರಾದ ಶ್ರೀ ಮೊಹಮ್ಮದ್ ಮನ್ಸೂರ್ ಖಾನ್ ರವರ ಮಗಳಾದ ಮರಿಯಂ ಫಾತಿಮ (ಮೈನರ್) ರವರ ಹೆಸರಿನಲ್ಲಿರುತ್ತದೆ
3	ಮರಿಯಂ ಫಾತಿಮ (ಮೈನರ್) ಬಿನ್ ಮೊಹಮ್ಮದ್ ಮನ್ಸೂರ್ ಖಾನ್	39000064	ಹೆಚ್.ಡಿ.ಎಫ್.ಸಿ ಬ್ಯಾಂಕ್ , ವಿಲ್ಸನ್ ಗಾರ್ಡನ್ ಶಾಖೆ, ಬೆಂಗಳೂರು	HDFC0001748	50300026165849	51627.90	10-01-2025	ಸದರಿ ಖಾತೆಯು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಪ್ರವರ್ತಕರಾದ ಶ್ರೀ ಮೊಹಮ್ಮದ್ ಮನ್ಸೂರ್ ಖಾನ್ ರವರ ಮಗಳಾದ ಮರಿಯಂ ಫಾತಿಮ (ಮೈನರ್) ರವರ ಹೆಸರಿನಲ್ಲಿರುತ್ತದೆ
4	ಮರಿಯಂ ಫಾತಿಮ (ಮೈನರ್) ಬಿನ್ ಮೊಹಮ್ಮದ್ ಮನ್ಸೂರ್ ಖಾನ್	39000064	ಹೆಚ್.ಡಿ.ಎಫ್.ಸಿ ಬ್ಯಾಂಕ್ , ವಿಲ್ಸನ್ ಗಾರ್ಡನ್ ಶಾಖೆ, ಬೆಂಗಳೂರು	HDFC0001748	50300031010738	25000.00	06-02-2025	ಸದರಿ ಖಾತೆಯು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಪ್ರವರ್ತಕರಾದ ಶ್ರೀ ಮೊಹಮ್ಮದ್ ಮನ್ಸೂರ್ ಖಾನ್ ರವರ ಮಗಳಾದ ಮರಿಯಂ ಫಾತಿಮ (ಮೈನರ್) ರವರ ಹೆಸರಿನಲ್ಲಿರುತ್ತದೆ
5	ಮರಿಯಂ ಫಾತಿಮ (ಮೈನರ್) ಬಿನ್ ಮೊಹಮ್ಮದ್ ಮನ್ಸೂರ್ ಖಾನ್	39000064	ಹೆಚ್.ಡಿ.ಎಫ್.ಸಿ ಬ್ಯಾಂಕ್ , ವಿಲ್ಸನ್ ಗಾರ್ಡನ್ ಶಾಖೆ, ಬೆಂಗಳೂರು	HDFC0001748	50300038220415	507318.90	18-04-2025	ಸದರಿ ಖಾತೆಯು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಪ್ರವರ್ತಕರಾದ ಶ್ರೀ ಮೊಹಮ್ಮದ್ ಮನ್ಸೂರ್ ಖಾನ್ ರವರ ಮಗಳಾದ ಮರಿಯಂ ಫಾತಿಮ (ಮೈನರ್) ರವರ ಹೆಸರಿನಲ್ಲಿರುತ್ತದೆ

ಸಂಖ್ಯೆ: ಇ ಕಂಇ 159 ಜಿಆರ್‌ಸಿ 2025

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಅನ್ವರ್ ಬಾಷ)
ಸರ್ಕಾರದ ಉಪ ಕಾರ್ಯದರ್ಶಿ,
ಕಂದಾಯ ಇಲಾಖೆ
(ಸೇವೆಗಳು-1, ಭೂಮಾಪನ & ವಿಶೇಷ ಕೋಶ)